



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

Bangalore Development Authority

ಸಂಖ್ಯೆ : ಬೆಂ.ಅ.ಪ್ರಾ/ನಮ/ಅ.ಸ/ಅ.ಅ-1/ತಾ.ಸ-4/ಮಾ/40/2023-24
No.

ದಿನಾಂಕ : 14.12.2023
Date :

ಅನುಸೂಚಿ-ಎ 5
(ಉಪವಿಧಿ ಸಂಖ್ಯೆ:4.1)
ನಕ್ಷೆ ಮಂಜೂರಾತಿ ಪತ್ರ

ಅಭಿಯಂತರ ಸದಸ್ಯರವರ ಕಛೇರಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,
ಬೆಂಗಳೂರು.

ಶ್ರೀಮತಿ/ಶ್ರೀ


M/s Disha Habitat Projects LLP,
No.43/2, 2nd Floor, Above Bank,
Whitefield Main Road,
Near hope farm Junction,
Bengaluru-560 006.

ಮಾನ್ಯರೇ,

ಅರ್ಜಿದಾರರಾದ ತಾವು ದಿನಾಂಕ: 10.08.2023 ರಂದು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿ, ಬೆಂಗಳೂರು ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಹಲಸಹಳ್ಳಿ ತಿಪ್ಪಸಂದ್ರ ಗ್ರಾಮದ ಸರ್ವೆ ನಂ. 154, 155, 156, 157, 166/1, 167/2 ರಲ್ಲಿನ ಒಟ್ಟಾರೆ 20 ಎಕರೆ ಅಥವಾ 80936.00 ಚ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ಈ ಕೆಳಕಂಡ ಕಟ್ಟಡಗಳಿಗೆ ನಕ್ಷೆ ಮಂಜೂರಾತಿ ನೀಡಲು ಕೋರಿರುತ್ತೀರಿ.

ಕ್ರ.ಸಂ	ಟವರ್	ಅಂತಸ್ತು	ಎತ್ತರ	ಘಟಕಗಳು
1	ಟವರ್-ಎ	ತಳ+ನೆಲ+26ಮೇಲಂತಸ್ತು	82.35 ಮೀ	198
2	ಟವರ್-ಬಿ	ತಳ+ನೆಲ+26ಮೇಲಂತಸ್ತು	82.35 ಮೀ	198
3	ಟವರ್-ಸಿ	2ತಳ+ನೆಲ+24ಮೇಲಂತಸ್ತು	76.35 ಮೀ	274
4	ಟವರ್-ಡಿ	2ತಳ+ನೆಲ+30ಮೇಲಂತಸ್ತು	98.55 ಮೀ	113
5	ಟವರ್-ಇ	2ತಳ+ನೆಲ+30ಮೇಲಂತಸ್ತು	98.55 ಮೀ	113
6	ಟವರ್-ಎಫ್	ತಳ+ನೆಲ+26ಮೇಲಂತಸ್ತು	82.35 ಮೀ	198
7	ಟವರ್-ಜಿ	ತಳ+ನೆಲ+26ಮೇಲಂತಸ್ತು	82.35 ಮೀ	198
8	ರೋ -1	ನೆಲ+02ಮೇಲಂತಸ್ತು	9.60 ಮೀ	08
9	ರೋ -2	ನೆಲ+02ಮೇಲಂತಸ್ತು	9.60 ಮೀ	09
10	ರೋ -3	ನೆಲ+02ಮೇಲಂತಸ್ತು	9.60 ಮೀ	05
11	ರೋ -4	ನೆಲ+02ಮೇಲಂತಸ್ತು	9.60 ಮೀ	11
12	ರೋ -5	ನೆಲ+02ಮೇಲಂತಸ್ತು	9.60 ಮೀ	09
13	ರೋ -6	ನೆಲ+02ಮೇಲಂತಸ್ತು	9.60 ಮೀ	07
14	ರೋ -7	ನೆಲ+02ಮೇಲಂತಸ್ತು	9.60 ಮೀ	06
15	ರೋ -8	ನೆಲ+02ಮೇಲಂತಸ್ತು	9.60 ಮೀ	05

ಪುಟ ಸಂಖ್ಯೆ: 2 ಕ್ಕೆ ಮುಂದುವರಿದಿದೆ...


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಶ್ರೀ ಬೆಂಗಳೂರು h.k.

ಮೇಲ್ಕಂಡ ಬಹುಮಹಡಿ ವಸತಿ ಕಟ್ಟಡಗಳಿಗೆ ನಕ್ಷೆ ಮಂಜೂರಾತಿ ನೀಡಲು ಮಾನ್ಯ ಆಯುಕ್ತರವರ ಕಛೇರಿ ಆದೇಶದ ಸಂಖ್ಯೆ: 4651, ದಿನಾಂಕ: 29.11.2023 ರಂದು ಅನುಮೋದನೆ ನೀಡಿದ್ದು, ನಕ್ಷೆ ಮಂಜೂರಾತಿ ಶುಲ್ಕಗಳನ್ನು ಚಲನ್ ಸಂಖ್ಯೆ: GN23126399, ದಿನಾಂಕ: 04.12.2023 ರಂದು ಒಟ್ಟು ರೂ. 7,37,19,000/- ಗಳನ್ನು ಪಾವತಿಸಿದ್ದು, ಅದರಂತೆ ದಿನಾಂಕ: 14.12.2023 ರಂದು ನಕ್ಷೆ ಮಂಜೂರಾತಿ ನೀಡಲಾಗಿರುತ್ತದೆ. ಸದರಿ ಮಂಜೂರಾತಿಯು ದಿನಾಂಕ: 14.12.2023 ರಿಂದ ದಿನಾಂಕ: 13.12.2025 ವರೆಗಿನ ಎರಡು ವರ್ಷಗಳ ಅವಧಿಗೆ ಮಾತ್ರ ಮಾನ್ಯತೆ ಪಡೆಯುತ್ತದೆ. ಈ ಕೆಳಕಂಡ ಷರತ್ತುಗಳನ್ನು ವಿಧಿಸಿ ಮಂಜೂರಾತಿ ನೀಡಲಾಗಿದೆ ಎಂದು ಈ ಮೂಲಕ ತಿಳಿಯಪಡಿಸಿದ್ದೇನೆ.

ಷರತ್ತುಗಳು

- 1) ಪ್ರಾಧಿಕಾರದ ಮಂಜೂರಾದ ನಕ್ಷೆಯ ಪ್ರತಿಯನ್ನು ಕಟ್ಟಡ ನಿರ್ಮಾಣ ಮಾಡುವ ಸ್ಥಳದಲ್ಲಿ ಪ್ರದರ್ಶಿಸತಕ್ಕದ್ದು.
- 2) ಸಂಬಂಧಪಟ್ಟ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರವರಿಗೆ ಅರ್ಜಿ ಸಲ್ಲಿಸಿ ಪ್ರಾರಂಭ ಮಾಡಲು ಸೂಕ್ತ ಅನುಮತಿ ಪತ್ರ ಪಡೆಯತಕ್ಕದ್ದು.
- 3) ಮಂಜೂರಾತಿಯಾದ ನಕ್ಷೆಯ ಪ್ರಕಾರ ಕಟ್ಟಡ ನಿರ್ಮಾಣ ಮಾಡತಕ್ಕದ್ದು.
- 4) ಪೂರ್ಣಗೊಂಡ ಕಟ್ಟಡ ಅಥವಾ ಮನೆಯನ್ನು ವಾಸಕ್ಕೆ ಉಪಯೋಗಿಸುವ ಮೊದಲು ಸಂಬಂಧಪಟ್ಟ ಅಧಿಕಾರಿಗಳಿಂದ (ಪ್ರಾಧಿಕಾರದ) ವಾಸಯೋಗ್ಯ ಅನುಮತಿ ಪತ್ರವನ್ನು ಪಡೆಯತಕ್ಕದ್ದು.
- 5) ನಿವೇಶನದ ಸುತ್ತಳತೆಯಲ್ಲಿ ಹಸಿರು ಸಸಿಗಳನ್ನು ನೆಡುವುದು.
- 6) ಇವುಗಳೊಂದಿಗೆ ಈ ಪುಟದ ಹಿಂಬಾಗದಲ್ಲಿ ನಮೂದಿಸಿರುವ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು.

-:ಷರತ್ತುಗಳು:-

- 1) ಬೆಂಗಳೂರು ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಹಲಸಹಳ್ಳಿ ತಿಪ್ಪನಂದ್ರ ಗ್ರಾಮದ ಸರ್ವೆ ನಂ. 154 ರಲ್ಲಿ 04ಎಕರೆ 38ಗುಂಟೆ, ಸರ್ವೆ ನಂ.155 ರಲ್ಲಿ 04ಎಕರೆ 17ಗುಂಟೆ, ಸರ್ವೆ ನಂ.156 ರಲ್ಲಿ 04ಎಕರೆ 32ಗುಂಟೆ, ಸರ್ವೆ ನಂ.157 ರಲ್ಲಿ 04ಎಕರೆ 34ಗುಂಟೆ, ಸರ್ವೆ ನಂ.166/1 ರಲ್ಲಿ 0-20ಗುಂಟೆ ಮತ್ತು ಸರ್ವೆ ನಂ.167/2 ರಲ್ಲಿ 0-19ಗುಂಟೆ ಒಟ್ಟು 20 ಎಕರೆ ಅಥವಾ 80936.00 ಚ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ಟವರ್-A ರಲ್ಲಿ ತಳ+ನೆಲ+26 ಮೇಲಂತಸ್ತುಗಳನ್ನೊಳಗೊಂಡ 198 ವಸತಿ ಘಟಕಗಳು, ಟವರ್-B ರಲ್ಲಿ ತಳ+ನೆಲ+26 ಮೇಲಂತಸ್ತುಗಳನ್ನೊಳಗೊಂಡ 198 ವಸತಿ ಘಟಕಗಳು, ಟವರ್-C ರಲ್ಲಿ 2ತಳ+ನೆಲ+24 ಮೇಲಂತಸ್ತುಗಳನ್ನೊಳಗೊಂಡ 274 ವಸತಿ ಘಟಕಗಳು, ಟವರ್-D ರಲ್ಲಿ 2ತಳ+ನೆಲ+30 ಮೇಲಂತಸ್ತುಗಳನ್ನೊಳಗೊಂಡ 113 ವಸತಿ ಘಟಕಗಳು, ಟವರ್-E ರಲ್ಲಿ 2ತಳ+ನೆಲ+30 ಮೇಲಂತಸ್ತುಗಳನ್ನೊಳಗೊಂಡ 113 ವಸತಿ ಘಟಕಗಳು, ಟವರ್-F ರಲ್ಲಿ ತಳ+ನೆಲ+26 ಮೇಲಂತಸ್ತುಗಳನ್ನೊಳಗೊಂಡ 198 ವಸತಿ ಘಟಕಗಳು, ಟವರ್-G ರಲ್ಲಿ ತಳ+ನೆಲ+26 ಮೇಲಂತಸ್ತುಗಳನ್ನೊಳಗೊಂಡ 198 ವಸತಿ ಘಟಕಗಳು ಒಟ್ಟು 1292 (ಟವರ್-C ರಲ್ಲಿನ 130 EWS ವಸತಿ ಘಟಕಗಳನ್ನೊಳಗೊಂಡಂತೆ) ಬಹುವಸತಿ ಕಟ್ಟಡಕ್ಕೆ ಹಾಗೂ ನೆಲ+02ಮೇಲಂತಸ್ತುಗಳನ್ನೊಳಗೊಂಡ 60 ಸಾಲು ವಸತಿ ಘಟಕಗಳ ಕಟ್ಟಡಗಳಿಗೆ ಪ್ರಾಧಿಕಾರದ ಸಮಿತಿ ಸಭೆಯ ರಾಜೀನಾಮೆ ಸಂಖ್ಯೆ: 1.4.7/2022, ದಿನಾಂಕ: 17.01.2023 ರಲ್ಲಿ ಅನುಮೋದಿಸಲಾಗಿದ್ದು, ಅದರಂತೆ ಅರ್ಜಿದಾರರು ಪ್ರಾಧಿಕಾರಕ್ಕೆ ಅಭಿವೃದ್ಧಿ ಯೋಜನಾ ಶುಲ್ಕಗಳನ್ನು ಪಾವತಿಸಿದ್ದು, ಅಭಿವೃದ್ಧಿ ಯೋಜನಾ ನಕ್ಷೆಯಲ್ಲಿ ಕಾಯ್ದಿರಿಸಿರುವ ಉದ್ಯಾನವನ ಮತ್ತು ಬಯಲು ಜಾಗ ಪ್ರದೇಶ ಹಾಗೂ ರಸ್ತೆ ವಿಸ್ತರಣೆ ಪ್ರದೇಶವನ್ನು 1ನೇ ಪುಸ್ತಕದ ದಸ್ತಾವೇಜು ನಂಬರ್.BDA-1-00110-2023-24 ಆಗಿ CD ನಂ.BDAD1322, ದಿನಾಂಕ.27.04.2023 ರಂದು ಪ್ರಾಧಿಕಾರಕ್ಕೆ ಪುಕ್ಕಟೆಯಾಗಿ ಹಸ್ತಾಂತರಿಸಲಾಗಿರುತ್ತದೆ. ಹೀಗಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯಾದೇಶ ಸಂಖ್ಯೆ: ಬೆಂ.ಅ.ಪ್ರಾ/ನಯೋಸ/DLP-37/2022-23/343/2023-24, ದಿನಾಂಕ: 15.05.2023 ರಲ್ಲಿ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯನ್ನು ನೀಡಲಾಗಿದ್ದು, ಸದರಿ ಕಾರ್ಯಾದೇಶದಲ್ಲಿನ ಷರತ್ತುಗಳ ಕ್ರಮ ಸಂಖ್ಯೆ: 01 ರಿಂದ 24 ರವರೆಗೆ ವಿಧಿಸಿರುವ ಎಲ್ಲಾ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.
- 2) ಕಟ್ಟಡದ ಕಾಮಗಾರಿಯ ಆರ್.ಸಿ.ಸಿ ಕಂಬಗಳು ನೆಲಮಟ್ಟಕ್ಕೆ ಎತ್ತರಿಸಿದ ನಂತರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಪ್ರಾರಂಭಿಕ ಪ್ರಮಾಣ ಪತ್ರವನ್ನು ಪಡೆಯತಕ್ಕದ್ದು.

ಪುಟ ಸಂಖ್ಯೆ: 3 ಕ್ಕೆ ಮುಂದುವರಿದಿದೆ...


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಶಿ.ಬೆಂಗಳೂರು

- 3) ಅನುಮೋದಿತ ಅಭಿವೃದ್ಧಿ ನಕ್ಷೆಯಲ್ಲಿ ಯಾವ ಉದ್ದೇಶಕ್ಕಾಗಿ ಗುರುತಿಸಿರುವ ಪ್ರದೇಶಗಳು ಅಂದರೆ ಉದ್ಯಾನವನ, ಬಯಲು ಜಾಗ, ರಸ್ತೆಗಳು, ಸರ್ವೇಸ್ ಪಾರ್ಕಿಂಗ್ ಪ್ರದೇಶಗಳನ್ನು ಬೇರೆ ಯಾವುದೇ ಉದ್ದೇಶಕ್ಕಾಗಿ ಬಳಸುವಂತಿಲ್ಲ.
- 4) ಪ್ರಾಧಿಕಾರದಿಂದ ಮಂಜೂರಾದ ಕಟ್ಟಡ ನಕ್ಷೆಯಂತೆಯೇ ಉದ್ದೇಶಿತ ಕಟ್ಟಡಕ್ಕೆ ನಡುಜಾಗಗಳನ್ನು ಬಿಟ್ಟು ಯಾವುದೇ ಉಲ್ಲಂಘನೆ ಮಾಡದೇ ಕಟ್ಟಡ ನಿರ್ಮಾಣವನ್ನು ಪೂರ್ಣಗೊಳಿಸುವ ಷರತ್ತಿಗೊಳಪಡಿಸಿದೆ. ತಪ್ಪಿದಲ್ಲಿ ಮಂಜೂರಾದ ನಕ್ಷೆಯನ್ನು ಯಾವುದೇ ಮುನ್ಸೂಚನೆ ನೀಡದೇ ರದ್ದುಪಡಿಸಲಾಗುವುದು ಹಾಗೂ ನಕ್ಷೆ ಮಂಜೂರಾತಿ ಪ್ರತಿಯನ್ನು ಕಟ್ಟಡ ನಿರ್ಮಾಣ ಮಾಡುವ ಸ್ಥಳದಲ್ಲಿ ಪ್ರದರ್ಶಿಸತಕ್ಕದ್ದು.
- 5) ಬಂಡಿದಾರಿ/ರಾಜಕಾಲುವೆ/ಮಳೆನೀರು ಚರಂಡಿ ಇನ್ನೂ ಯಾವುದೇ ತರಹದ ಖರಾಬು ಜಮೀನು ಸದರಿ ಜಮೀನಿನ ವಿಸ್ತೀರ್ಣದಲ್ಲಿ ಇದ್ದಲ್ಲಿ ಆ ಪ್ರದೇಶವನ್ನು ಯಾವುದೇ ತರಹದ ನಿರ್ಮಾಣದ ಕಾರ್ಯವನ್ನು ಮಾಡುವಂತಿಲ್ಲ ಹಾಗೂ ಇತರ ಯಾವುದೇ ಉದ್ದೇಶಕ್ಕಾಗಿ ಉಪಯೋಗಿಸತಕ್ಕದ್ದಲ್ಲ ಮತ್ತು ಅಂತಹ ಪ್ರದೇಶಕ್ಕೆ ಸೂಕ್ತ ರಕ್ಷಣೆ ಒದಗಿಸುವುದು.
- 6) ಅರ್ಜಿದಾರರು ಕಟ್ಟಡದ ಕಾಮಗಾರಿ ಪ್ರಾರಂಭಿಸುವ ಮುನ್ನ ಸದರಿ ಕಟ್ಟಡಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರುಗಳಿಗೆ ಶೌಚಾಲಯವನ್ನು ಕಡ್ಡಾಯವಾಗಿ ನಿರ್ಮಿಸತಕ್ಕದ್ದು. ಇಲ್ಲವಾದಲ್ಲಿ ಸದರಿ ಕಟ್ಟಡಕ್ಕೆ ಪ್ರಾರಂಭಿಕ ಪ್ರಮಾಣ ಪತ್ರವನ್ನು ನೀಡಲಾಗುವುದಿಲ್ಲ ಹಾಗೂ ನೀಡಲಾಗಿರುವ ನಕ್ಷೆ ಮಂಜೂರಾತಿಯನ್ನು ಯಾವುದೇ ಮುನ್ಸೂಚನೆ ಇಲ್ಲದೇ ರದ್ದುಗೊಳಿಸಲಾಗುವುದು.
- 7) ಕಟ್ಟಡ ನಿರ್ಮಾಣ ಸಮಯದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೆ ಅನಗತ್ಯ ಶಬ್ದ ಮಾಲಿನ್ಯ ತಡೆಗಟ್ಟುವ ಸಂಬಂಧ ನಿರ್ಮಾಣದ ಹೊರಭಾಗಗಳಿಗೆ ಅಗತ್ಯ ರಕ್ಷಣಾ ಕವಚವನ್ನು ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯವರ ಸಲಹೆ ಪಡೆದು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 8) ಅರ್ಜಿದಾರರು ಪ್ರಶ್ನಿತ ಪ್ರದೇಶದಲ್ಲಿ ಕಾಮಗಾರಿ ಮುಕ್ತಾಯದ ನಂತರ ಸ್ವಾಧೀನಾನುಭವ ಪತ್ರವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಪಡೆಯುವುದು ಕಡ್ಡಾಯವಿರುತ್ತದೆ.
- 9) ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ನೀಡಿದ ನಿರಾಕ್ಷೇಪಣಾ ಪತ್ರದಲ್ಲಿ ವಿಧಿಸಿದ ಷರತ್ತುಗಳನ್ನು ಚಾಚೂ ತಪ್ಪದೇ ಪಾಲಿಸುವುದು. ತಪ್ಪಿದಲ್ಲಿ ಸ್ವಾಧೀನಾನುಭವ ಪತ್ರ (Occupation Certificate) ಪಡೆಯುವ ನಿಮ್ಮ ಕೋರಿಕೆಯನ್ನು ಪರಿಗಣಿಸಲಾಗುವುದಿಲ್ಲ.
- 10) ಅಭಿವೃದ್ಧಿದಾರರು ಭದ್ರತಾ ಸಿಬ್ಬಂದಿಯವರನ್ನು ನೇಮಿಸಿ ಕಟ್ಟಡದ ಪ್ರವೇಶ ದ್ವಾರದಲ್ಲಿ ಒಳಬರುವ ಹಾಗೂ ಹೊರಹೋಗುವ ವಾಹನಗಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು.
- 11) ಕಟ್ಟಡ ಮಂಜೂರಾತಿಯ ಕುರಿತು ಕಾರ್ಮಿಕ ಇಲಾಖೆ ಅಥವಾ ಪ್ರಾಧಿಕಾರ, ನಿರ್ದೇಶನ ನೀಡಿದಲ್ಲಿ ಅರ್ಜಿದಾರರು ವ್ಯತ್ಯಾಸದ ಹಣವನ್ನು ಭರಿಸತಕ್ಕದ್ದು.
- 12) ಕಟ್ಟಡ ನಿರ್ಮಾಣ ವೆಚ್ಚವು ಪ್ರತಿ ಚದರ ಮೀಗೆ 14524/- ಕ್ಕಿಂತ ಹೆಚ್ಚಾದಲ್ಲಿ ಕಾರ್ಮಿಕ ಕಲ್ಯಾಣ ನಿಧಿಗೆ ಅಂದಾಜು ಮೊತ್ತದ ಶೇ 01 % ರಷ್ಟು ಮೊತ್ತವನ್ನು ಪ್ರಾಧಿಕಾರಕ್ಕೆ ಭರಿಸತಕ್ಕದ್ದು.
- 13) ಅರ್ಜಿದಾರರು ಕಟ್ಟಡ ನಕ್ಷೆ ಮಂಜೂರಾತಿ ಸಮಯದಲ್ಲಿ ಬಾಕಿ ಇರುವ ಯಾವುದೇ ಅಭಿವೃದ್ಧಿ ಶುಲ್ಕ ಅಥವಾ ಇನ್ನಾವುದೇ ಶುಲ್ಕಗಳನ್ನು ಬಿಬಿಎಂಪಿ/ಬಿಡಿಎ ಸಂಸ್ಥೆಗಳಿಗೆ ಕಟ್ಟಡ ಪ್ರಾರಂಭಿಸುವ ಮೊದಲು ಸಂದಾಯ ಮಾಡತಕ್ಕದ್ದು.
- 14) ಯೋಜನೆಯಲ್ಲಿ ಇಬ್ಬಗೆಯ ಕೊಳವೆ ವಿಧಾನವನ್ನು ಕುಡಿಯುವ ನೀರಿಗಾಗಿ ಹಾಗೂ ಇತರ ಉದ್ದೇಶಿತ ವ್ಯವಸ್ಥೆಗಾಗಿ ಅಳವಡಿಸುವುದು.
- 15) ಅರ್ಜಿದಾರರು ಕಟ್ಟಡಕ್ಕೆ ಬೇಕಾದ ವಿದ್ಯುಚ್ಛಕ್ತಿಯ ಪರ್ಯಾಯ ವ್ಯವಸ್ಥೆಗಾಗಿ ಸೋಲಾರ್ ಉಪಕರಣಗಳನ್ನು ಅಳವಡಿಸಿಕೊಳ್ಳತಕ್ಕದ್ದು.


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

ಪುಟ ಸಂಖ್ಯೆ: 4 ಕ್ಕೆ ಮುಂದುವರಿದಿದೆ...

- 16) ಸದರಿ ಕಟ್ಟಡಕ್ಕೆ ವಿದ್ಯುತ್ ಚೌಕಿ ವ್ಯವಸ್ಥೆಯನ್ನು BESCOM ವತಿಯಿಂದ ಕಲ್ಪಿಸತಕ್ಕದ್ದು & ಅರ್ಜಿದಾರರು ಕಟ್ಟಡಕ್ಕೆ ಬೇಕಾದ ವಿದ್ಯುಚ್ಛಕ್ತಿಯ ಪರ್ಯಾಯ ವ್ಯವಸ್ಥೆಗಾಗಿ ಸೋಲಾರ್ ಉಪಕರಣಗಳನ್ನು ಅಳವಡಿಸಿಕೊಳ್ಳತಕ್ಕದ್ದು.
- 17) ಕಟ್ಟಡದ ಗುಣಮಟ್ಟ, ಸುರಕ್ಷತೆ ಹಾಗೂ ವಿನ್ಯಾಸಗಳಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ರೀತಿಯಿಂದ ಜವಾಬ್ದಾರಾಗಿರುವುದಿಲ್ಲ. ಈ ಅಂಶಗಳ ಪೂರ್ಣ ಜವಾಬ್ದಾರಿಯು ಅಭಿವೃದ್ಧಿದಾರರದ್ದೇ ಆಗಿರುತ್ತದೆ.
- 18) ಯೋಜನೆಯಲ್ಲಿ ಮಳೆ ನೀರು ಕೊಯ್ಲುಗಾಗಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿಕೊಂಡು ಗೃಹ ಹಾಗೂ ಇನ್ನಿತರ ಉಪಯೋಗಗಳಿಗಾಗಿ ಬಳಸಲು ಅವಕಾಶ ಕಲ್ಪಿಸಿಕೊಳ್ಳತಕ್ಕದ್ದು.
- 19) ಅಭಿವೃದ್ಧಿದಾರರು ಒಳಚರಂಡಿ ವ್ಯವಸ್ಥೆ ಕಾಮಗಾರಿಯನ್ನು ಸಂಬಂಧಪಟ್ಟ ಇಲಾಖೆಗೆ (BWSSB) ನಿಗದಿಪಡಿಸಿದ ಹಣವನ್ನು ಸಂದಾಯ ಮಾಡಿ ಇಲಾಖೆಯವರ ಮಾರ್ಗದರ್ಶನದಲ್ಲಿ ನಿರ್ವಹಿಸುವುದು.
- 20) ಅರ್ಜಿದಾರರು Occupancy Certificate ಅನ್ನು ಪಡೆಯಲು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸುವ ಸಮಯದಲ್ಲಿ ನೀರು ಸರಬರಾಜು ಕಾಮಗಾರಿಗಳು Sewage Treatment Plant ಹಾಗೂ Rain Water Harvesting ಅನ್ನು ನಿಯಮಿತಗೊಳಿಸುವಾಗ ನಿರ್ವಹಿಸಿರುವ ಬಗ್ಗೆ BWSSB ಯಿಂದ ದೃಢೀಕರಣ ಪತ್ರವನ್ನು ಸಲ್ಲಿಸುವುದು. ಹಾಗೆಯೇ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದಲೂ ಸಹ ಯೋಜನೆಯ ಸಮರ್ಪಕ ಅನುಷ್ಠಾನದ ಬಗ್ಗೆ ದೃಢೀಕರಣ ಪತ್ರವನ್ನು ಸಲ್ಲಿಸುವುದು.
- 21) ಅಭಿವೃದ್ಧಿದಾರರು ಕಟ್ಟಡದ ಆವರಣಗಳಲ್ಲಿನ ಗಿಡ ಮರಗಳನ್ನು ಬೆಳೆಸಿ ಪರಿಸರವನ್ನು ಸುಂದರಗೊಳಿಸುವ ಷರತ್ತಿಗೆ ಬದ್ಧರಾಗಿರತಕ್ಕದ್ದು.
- 22) ಅರ್ಜಿದಾರರು ಯಾವುದೇ ರೀತಿಯ ಪ್ಲಾಸ್ಟಿಕ್, ಪೇಪರ್, ಗಾರ್ಬೇಜ್ ಇತ್ಯಾದಿ ತ್ಯಾಜ್ಯಗಳನ್ನು ಸಂಗ್ರಹಿಸಿ Dry waste ಮತ್ತು Wet waste ಅನ್ನು ಬೇರ್ಪಡಿಸಿ ನಿಗದಿತ ಸ್ಥಳಕ್ಕೆ ಸಾಗಿಸಲು ಸೂಕ್ತ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳತಕ್ಕದ್ದು.
- 23) ಪ್ರಧಾನ ಕಾರ್ಯದರ್ಶಿಗಳು, ಕಾರ್ಮಿಕ ಇಲಾಖೆ ಬೆಂಗಳೂರು ರವರ ದಿನಾಂಕ: 04-03-2006 ರಂದು ವಿಧಿಸಿದ ಷರತ್ತುಗಳಿಗೆ ಅರ್ಜಿದಾರರು ಭದ್ಧರಾಗಿರತಕ್ಕದ್ದು.
- 24) ಅರ್ಜಿದಾರರು ನೀರು ಸರಬರಾಜಿಗಾಗಿ ಸಂಬಂಧಪಟ್ಟ ಇಲಾಖೆಯನ್ನು (BWSSB) ಅವಲಂಬಿಸದೇ ನೀರಿಗಾಗಿ ತಮ್ಮ ಸ್ವಂತ ವ್ಯವಸ್ಥೆ ಮಾಡಿಕೊಳ್ಳುವುದು.
- 25) BESCOM ಇಲಾಖೆಯಿಂದ ನೀಡಿರುವ ಪತ್ರದಲ್ಲಿ ವಿಧಿಸಿದ ಷರತ್ತುಗಳಿಗೆ ಅರ್ಜಿದಾರರು ಭದ್ಧರಾಗಿರತಕ್ಕದ್ದು.
- 26) ಅಭಿವೃದ್ಧಿದಾರರು ವಿದ್ಯುತ್ ಚೌಕಿ ಟ್ರಾನ್ಸ್ ಫಾರ್ಮರ್ ಗಳನ್ನು ಮಂಜೂರಾದ ನಕ್ಷೆಯಲ್ಲಿ ತೋರಿಸಿದಂತೆ ಮೀಸಲಿರಿಸಿದ ಜಾಗದಲ್ಲಿಯೇ ಅದನ್ನು ಸ್ಥಾಪಿಸುವುದು.
- 27) ಅಭಿವೃದ್ಧಿದಾರರು ಬೆಟರ್ ಮೆಂಟ್ ತೆರಿಗೆ ಪಾವತಿಸುವ ಕುರಿತು ಮಾನ್ಯ ಉಚ್ಚ ನ್ಯಾಯಾಲಯದ ನೀಡುವ 45727-45730/2011 (ಬೆಂಅಪ್ರಾ), ದಿನಾಂಕ: 03.09.2012ರ ತೀರ್ಮಾನದ ವಿರುದ್ಧ ಪ್ರಾಧಿಕಾರವು ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದು, ಮೇಲ್ಮನವಿಯ ಕುರಿತು ನ್ಯಾಯಾಲಯ ನೀಡುವ ತೀರ್ಪಿಗೆ ಬದ್ಧರಾಗಿರಲು ಷರತ್ತಿಗೆ ಒಳಪಡಿಸಲಾಗಿದೆ.
- 28) ಅರ್ಜಿದಾರರು ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳಿಂದಾಗಲೀ ಇನ್ನಾವುದೇ ಸಾಮಗ್ರಿಗಳಿಂದಾಗಲೀ ಸಾರ್ವಜನಿಕರಿಗೆ ಹಾಗೂ ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ಬ್ಯಾರಿಕೇಡಿಂಗ್ ವ್ಯವಸ್ಥೆ ಮಾಡಿಕೊಂಡು ನಿರ್ಮಾಣ ಕಾರ್ಯ ಕೈಗೊಳ್ಳತಕ್ಕದ್ದು. ತಪ್ಪಿದ್ದಲ್ಲಿ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು.
- 29) ಅರ್ಜಿದಾರರು ನಕ್ಷೆ ಮಂಜೂರಾತಿ ಸಂಬಂಧ ಜಮೀನಿನ ಮಾಲಿಕತ್ವದ ಬಗ್ಗೆ ಯಾವುದೇ ತಪ್ಪು ಮಾಹಿತಿ/ದಾಖಲಾತಿ ಸಲ್ಲಿಸಿರುವುದು ಕಂಡುಬಂದಲ್ಲಿ, ಅರ್ಜಿದಾರರಿಗೆ ಯಾವುದೇ ಮುನ್ಸೂಚನೆ ನೀಡದೆ ಮಂಜೂರಾದ ನಕ್ಷೆಯು ತನ್ನಿಂತಾನೆ ರದ್ದಾಗುವುದು ಹಾಗೂ ಕಾನೂನು ರೀತ್ಯಾ ಸೂಕ್ತ ಕ್ರಮ ಜರುಗಿಸಲಾಗುವುದು.

ಪುಟ ಸಂಖ್ಯೆ: 5 ಕ್ಕೆ ಮುಂದುವರಿದಿದೆ...


ಅಧಿಕಾರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

- 30) ಗೌರವಾನ್ವಿತ ರಾಷ್ಟ್ರೀಯ ಹಸಿರು ನ್ಯಾಯಪೀಠ ರವರ ಪತ್ರ ಸಂಖ್ಯೆ: PCB/031/C&D/2016/5392/2020-21 ದಿನಾಂಕ: 25.02.2021 ರಂತೆ Construction and Demolition (C & D) ಕಸವನ್ನು ವಿಲೆ ಮಾಡುವ ಬಗ್ಗೆ ನಿರ್ವಹಣೆ ಯೋಜನೆಯನ್ನು ULB (Urban Local Body) ರವರಿಗೆ ಸಲ್ಲಿಸಿ ಅನುಮೋದನೆ ಪಡೆದು ಪ್ರಾರಂಭಿಕ ಪ್ರಮಾಣ ಪತ್ರವನ್ನು ನೀಡುವ ಮುನ್ನ ಸಲ್ಲಿಸುವುದು.
- 31) ಕಟ್ಟಡ ನಿರ್ಮಾಣದ ಸಮಯದಲ್ಲಿ ಸೆಂಟ್ರಿಂಗ್ ಅಥವಾ ಇನ್ನಿತರೆ ಕಾರಣಗಳಿಂದ ಏನಾದರೂ ಅನಾಹುತ ಸಂಭವಿಸಿದಲ್ಲಿ ಅದಕ್ಕೆ ಅರ್ಜಿದಾರರು ಸಂಪೂರ್ಣ ಜವಾಬ್ದಾರರಾಗಿರುತ್ತಾರೆ. ನಕ್ಷೆ ಮಂಜೂರಾತಿ ನೀಡಿದ ಇಲಾಖೆಯು ಜವಾಬ್ದಾರರಾಗಿರುವುದಿಲ್ಲ. ಅದುದರಿಂದ ನಿರ್ಮಾಣ ಸಮಯದಲ್ಲಿ ಎಲ್ಲಾ ಜಾಗೃತ / ಸುರಕ್ಷಿತ ಕ್ರಮಗಳನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಳ್ಳತಕ್ಕದ್ದು. ತಪ್ಪಿದಲ್ಲಿ ನೀಡಲಾಗಿರುವ ನಕ್ಷೆ ಮಂಜೂರಾತಿ ಯಾವ ಮುನ್ಸೂಚನೆ ಇಲ್ಲದೇ ರದ್ದುಗೊಳಿಸಲಾಗುವುದು.
- 32) ಪ್ರಶ್ನಿತ ಪ್ರದೇಶದಲ್ಲಿ 240.0ಚ.ಮೀ FAR ಪ್ರದೇಶಕ್ಕೆ ಒಂದು ಮರದಂತೆ ವಿವಿಧ ಜಾತಿ ಗಿಡ, ಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು.
- 33) ಅಭಿವೃದ್ಧಿದಾರರು ವಾಹನ ನಿಲುಗಡೆಯ ಸ್ಥಳದಲ್ಲಿ ಕಡ್ಡಾಯವಾಗಿ ವಿದ್ಯುತ್ ವಾಹನಗಳಿಗೆ ಚಾರ್ಜಿಂಗ್ ಪಾಯಿಂಟ್ ಗಳನ್ನು ಅಳವಡಿಸತಕ್ಕದ್ದು.


ಅಯ್ಯಕ್ಕರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು ಹ.ಸಿ

ಯಥಾಪ್ರತಿಯನ್ನು ಕಾರ್ಯಪಾಲಕ ಅಭಿಯಂತರು, ಪೂರ್ವ ವಿಭಾಗ, ಬಿ.ಡಿ.ಎ. ವಾಣಿಜ್ಯ ಸಂಕೀರ್ಣ, ಹೆಚ್.ಎಸ್.ಆರ್. ಬಡಾವಣೆ, ಬೆಂಗಳೂರು ರವರ ಮಾಹಿತಿಗಾಗಿ ರವಾನಿಸಿದೆ.